



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 28 | ಸಂಚಿಕೆ : 31 | ನವೆಂಬರ್ 10, 2021 | ಬುಧವಾರ | ಪುಟಗಳು : 8 | ಬೆಲೆ : 2/-

ಮುಂದಿನ ಬಜೆಟ್‌ನಲ್ಲಿ ಹಲವು ತೆರಿಗೆ ವಿನಾಯಿತಿಗಳಿಗೆ ಬ್ರೇಕ್ ಹಾಕಲು ಹಣಕಾಸು ಸಚಿವಾಲಯ ಚಿಂತನೆ

ನವದೆಹಲಿ : ಕೇಂದ್ರ ಹಣಕಾಸು ಸಚಿವಾಲಯ 2022-23ರ ಬಜೆಟ್‌ಗೆ ತಯಾರಿ ನಡೆಸುತ್ತಿದ್ದು, ವೈಯಕ್ತಿಕ ಹಾಗೂ ಕಾರ್ಪೊರೇಟ್‌ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ.

ಯಾವುದನ್ನು ಮುಂದುವರಿಸಬೇಕು ಯಾವುದನ್ನು ಬಿಡಬೇಕು ಎಂಬ ನಿರ್ಧಾರವನ್ನು ಅಂತಿಮಗೊಳಿಸುವುದಕ್ಕೂ ಮುನ್ನ ಸಚಿವಾಲಯ, ಆರ್ಥಿಕ ವೆಚ್ಚಗಳು ಹಾಗೂ ಉಪಯೋಗಗಳನ್ನು ಮೌಲ್ಯಮಾಪನ ಮಾಡಲು ಮುಂದಾಗಿದೆ.

ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ದರವನ್ನು ಕಡಿಮೆ ಮಾಡಿ ಹಾಗೂ ವಿನಾಯಿತಿಗಳನ್ನು ತೆಗೆದುಹಾಕುವ ಮೂಲಕ ತೆರಿಗೆ ಬೇಸ್‌ನ್ನು ಹೆಚ್ಚಿಸುವ ಸರ್ಕಾರದ ಯೋಜನೆಯ ಭಾಗವಾಗಿ ಈ ಮೇಲಿನ ಕ್ರಮವನ್ನು ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ಬಜೆಟ್‌ನಲ್ಲಿ ಒಂದಷ್ಟು ವಿನಾಯಿತಿಗಳನ್ನು ಹಿಂಪಡೆಯಲಾಗಿತ್ತು. ಉಳಿದ ವಿನಾಯಿತಿಗಳನ್ನು ಈ ಬಾರಿ ಮರುಪರಿಶೀಲಿಸಲಾಗುತ್ತಿದೆ. ಕೆಲವು ತೆರಿಗೆ ವಿನಾಯಿತಿಗಳಿಗೆ ಈ ವರ್ಷ ಬ್ರೇಕ್ ಬೀಳಲಿದೆ ಅಥವಾ ಅವುಗಳನ್ನು ಮುಂದುವರಿಸಲು ಹೋಗುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆದರೆ ನಿರ್ದಿಷ್ಟ ಯೋಜನೆಗಳ ಹೆಸರನ್ನು ಬಹಿರಂಗಪಡಿಸುವುದಕ್ಕೆ ಆ ಅಧಿಕಾರಿ ನಿರಾಕರಿಸಿದ್ದು, ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡುವುದಕ್ಕೆ ನೀಡಲಾಗುತ್ತಿರುವ ಬಂಡವಾಳ ಲಾಭ ತೆರಿಗೆ ವಿನಾಯಿತಿ ಮಾ. 2022ಕ್ಕೆ ಅಂತ್ಯಗೊಳ್ಳಲಿದ್ದು ಇದನ್ನು ವಿಸ್ತರಿಸುವ ಇರಾದೆ ಸರ್ಕಾರಕ್ಕೆ ಇಲ್ಲ. ರಫ್ತು ಆಧಾರಿತ ಘಟಕಗಳಿಗೂ ಇದೇ ಅನ್ವಯವಾಗಲಿದೆ.

ಇದೇ ವೇಳೆ ಕೈಗಾರಿಕೋದ್ಯಮಿಗಳಿಂದ ಈ ಬಾರಿಯ ಬಜೆಟ್‌ಗೆ ಸಲಹೆಗಳನ್ನು ಕೇಳಿರುವ ಹಣಕಾಸು ಸಚಿವಾಲಯ, ಶಿಫಾರಸ್ಸುಗಳನ್ನು ಆರ್ಥಿಕ ಸಮರ್ಥನೆಯೊಂದಿಗೆ ಬೆಂಬಲಿಸಬೇಕೆಂದು ಒತ್ತಾಯಿಸಿದೆ.



ಕೇಂದ್ರದಿಂದ ರೂ. 17,000 ಕೋಟಿ ಜಿಎಸ್‌ಟಿ ಪರಿಹಾರ ಬಿಡುಗಡೆ



ನವದೆಹಲಿ : ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್‌ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಇದರೊಂದಿಗೆ, 2021-22ನೇ ಸಾಲಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒಟ್ಟು 60,000 ಕೋಟಿ ರೂಪಾಯಿ ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಪರಿಹಾರದ ಕೊರತೆಯ ಬದಲಾಗಿ 1.59

ಲಕ್ಷ ಕೋಟಿ ರೂಪಾಯಿಗಳ ಬ್ಯಾಕ್ ಟು ಬ್ಯಾಕ್ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಪಾವತಿಸಬೇಕಾದ ಜಿಎಸ್‌ಟಿ ಪರಿಹಾರದ ಕೊರತೆಯನ್ನು 2.59 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಿದೆ. ಅದರಲ್ಲಿ ಈ ವರ್ಷ ಸುಮಾರು 1.59 ಲಕ್ಷ ಕೋಟಿ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಿದೆ.



ಅರ್ಥವ್ಯವಸ್ಥೆಯಲ್ಲಿ ಹೆಚ್ಚಿದ
ಸಂಘಟಿತ ವಲಯದ ಪಾಲು

2



ಮಂಗಳೂರಿನ ವಿಶ್ವಕರ್ಮ ಸಹಕಾರ
ಬ್ಯಾಂಕಿನ ಬಗ್ಗೆ ಮೆಚ್ಚುಗೆ

4



ನಿಮ್ಮ ಪ್ರಶ್ನೆ -
ನಮ್ಮ ಉತ್ತರ

7

ಅತೀಯ ಸಹಕಾರಿಗಳೇ...



ಸಹಕಾರ ಕ್ಷೇತ್ರ ಬೆಳೆಯಲು ಯುವಜನ, ಮಹಿಳೆ ಮತ್ತು ಅಬಲವರ್ಗದವರ ಪಾಲ್ಗೊಳ್ಳುವಿಕೆ ಅಗತ್ಯವಿದೆ

ನವೆಂಬರ್ 14, ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರ ಜನ್ಮ ದಿನ, ದೇಶದ ಅಭಿವೃದ್ಧಿ ಪ್ರಗತಿಯಲ್ಲಿ ನೆಹರೂ ಅವರ ಕೊಡುಗೆ ಅಪಾರವಾದದ್ದು. ನೆಹರೂ ಅವರ ದೂರ ದೃಷ್ಟಿಯ ಫಲವೇ ಅನೇಕ ಜನಪರ ಯೋಜನೆಗಳು, ಕಾರ್ಯಕ್ರಮಗಳು ರೂಪುಗೊಳ್ಳಲು ಕಾರಣವಾಯಿತು. ಅವರ ಕಾಲದಲ್ಲೇ ಬೃಹತ್ ಜಲಾಶಯಗಳು, ಉದ್ದಿಮೆಗಳು, ಕೈಗಾರಿಕೆಗಳು, ತಾಂತ್ರಿಕ, ವೈಜ್ಞಾನಿಕ ಸಂಸ್ಥೆಗಳು ಆರಂಭಗೊಂಡವು. ಈ ಕಾರಣಕ್ಕೆ ನೆಹರೂರವರನ್ನು ಆಧುನಿಕ ಭಾರತದ ಶಿಲ್ಪಿ, ರೂವಾರಿ ಎಂದು ಬಣ್ಣಿಸಲಾಗುತ್ತದೆ. ಅದರಲ್ಲೂ ಗ್ರಾಮೀಣ ಹಾಗೂ ಸಹಕಾರಿ ಚಳವಳಿಯ ಬೆಳವಣಿಗೆಗೆ ನೆಹರೂ ಅವರ ಕೊಡುಗೆ ತುಂಬಾ ಅಪಾರವಾದದ್ದು. ಈ ಎಲ್ಲ ಕಾರಣಗಳಿಂದ ನೆಹರೂ ಅವರನ್ನು ಸ್ಮರಿಸುವ ಸಲುವಾಗಿ, ನಮ್ಮಲ್ಲಿ ನವೆಂಬರ್ 14 ರಂದು ಸಪ್ತಾಹವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಕಳೆದ ಒಂದೂವರೆ ವರ್ಷಗಳ ಮಾರಕ ಕೊರೋನಾ ಸೋಂಕಿನಿಂದ ದೇಶದ ಜನ ಅಪಾರ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿರುವುದನ್ನು ಕಾಣುತ್ತಿದ್ದೇವೆ. ಇನ್ನೂ ಅದರ ಹೊಡೆತದಿಂದ ದೇಶದ ಆರ್ಥಿಕತೆ ಕುಸಿದು ಹೋಗಿರುವುದನ್ನು ಕಾಣುತ್ತಿದ್ದೇವೆ. ಇದೇ ಸಮಯದಲ್ಲಿ ನಮ್ಮ 68ನೇ ಅಖಿಲ ಭಾರತ ಸಹಕಾರ ಸಪ್ತಾಹದಾಚರಣೆ ನವೆಂಬರ್ 14 ರಿಂದ 20 ರವರೆಗೆ ನಡೆಯಲಿದೆ.

ಸಪ್ತಾಹದ ಅಂಗವಾಗಿ ಈ ತಿಂಗಳ 19ರಂದು ಬೆಳಗಾವಿಯಲ್ಲಿ ನಮ್ಮ ಮಹಾಮಂಡಳದ ನೇತೃತ್ವದಲ್ಲಿ ಯುವಜನ, ಮಹಿಳೆ ಮತ್ತು ಅಬಲವರ್ಗದವರಿಗೆ ಸಹಕಾರ ಸಂಸ್ಥೆಗಳು ಎನ್ನುವ ವಿಷಯವಾಗಿ ಕಾರ್ಯಕ್ರಮವಿದೆ. ದಶಕಗಳೇ ಕಳೆದರೂ ನಮ್ಮ ಸಹಕಾರ ಕ್ಷೇತ್ರದಲ್ಲಿ ಯುವಜನರ ಹಾಗೂ ಮಹಿಳೆಯರ ಭಾಗವಹಿಸುವಿಕೆ ಅಷ್ಟೇನು ತೃಪ್ತಿಕರವಾಗಿಲ್ಲ ಎನ್ನುವುದನ್ನು ಸ್ಪಷ್ಟ ವಿಷಾದದಿಂದಲೇ ಹೇಳಬೇಕಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಸಹಕಾರ ಸಂಘ-ಸಂಸ್ಥೆಗಳಲ್ಲಿ ಯುವಜನರ, ಮಹಿಳೆಯರ ಮತ್ತು ನಿರ್ಲಕ್ಷಿಸಲ್ಪಟ್ಟ ಅಬಲವರ್ಗದ ಜನರ ಭಾಗವಹಿಸುವಿಕೆ ಹೆಚ್ಚಾಗುವಂತೆ ಮಾಡಬೇಕಿದೆ. ಯುವಜನ ಹಾಗೂ ಮಹಿಳೆಯರನ್ನು ಸಹಕಾರ ಕ್ಷೇತ್ರದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಿದೆ. ಸಹಕಾರದ ಮೂಲಕವೂ ವೃತ್ತಿ ಭದ್ರತೆ ಸಾಧ್ಯ ಎನ್ನುವ ಭರವಸೆ ಅವರಲ್ಲಿ ಮೂಡಿಸಬೇಕಿದೆ.

ಸಹಕಾರ ಕ್ಷೇತ್ರದಲ್ಲಿ ಯುವಜನರು ಅದರಲ್ಲೂ ಮಹಿಳೆಯರು ಹೆಚ್ಚಿನ ಪಾತ್ರ ವಹಿಸುವಂತೆ ಅವರನ್ನು ಸಜ್ಜುಗೊಳಿಸಬೇಕಿದೆ. ಅದಕ್ಕಾಗಿ ಸಹಕಾರ ಶಿಕ್ಷಣ, ತರಬೇತಿಯಲ್ಲಿ ಅವರು ಪಾಲ್ಗೊಳ್ಳುವಂತೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ.

ಇಲ್ಲಿ ಇನ್ನೊಂದು ಮಾತು; ಇಂದಿನ ಗಣಕೀಕೃತ ಸ್ಪರ್ಧಾತ್ಮಕ ದಿನಗಳಲ್ಲಿ ನಮ್ಮ ಸಹಕಾರ ಬ್ಯಾಂಕಿಂಗ್ ಕ್ಷೇತ್ರ ಯಶಸ್ವಿಯಾಗಬೇಕಿದ್ದರೆ, ತಂತ್ರಜ್ಞಾನದಲ್ಲಿ ಪರಿಣತಿಯುಳ್ಳ ಮಹಿಳೆ, ಯುವಜನರ ಪರಿಣಾಮಕಾರಿಯಾದ ಸಹಭಾಗಿತ್ವ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಈ ಎಲ್ಲ ವಿಷಯಗಳ ಕುರಿತು ಚರ್ಚೆ, ಸಮಾಲೋಚನೆ ಮಾಡೋಣ 19ರಂದು ಬೆಳಗಾವಿಗೆ ಬನ್ನಿ ಎಂದು ಹೃತ್ಪೂರ್ವಕವಾಗಿ ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ.

» ಎಚ್.ಕೆ. ಪಾಟೀಲ
ಅಧ್ಯಕ್ಷರು

ಅರ್ಥವ್ಯವಸ್ಥೆಯಲ್ಲಿ ಹೆಚ್ಚಿದ ಸಂಘಟಿತ ವಲಯದ ಪಾಲು

ಮುಂಬೈ : ಡಿಜಿಟಲೀಕರಣಕ್ಕೆ ನೀಡಿದ ಆದ್ಯತೆ ಹಾಗೂ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಗಿಗ್ ಅರ್ಥ ವ್ಯವಸ್ಥೆ ಪ್ರವರ್ಧಮಾನಕ್ಕೆ ಬಂದಿದ್ದರ ಪರಿಣಾಮವಾಗಿ ದೇಶದ ಒಟ್ಟು ಅರ್ಥ ವ್ಯವಸ್ಥೆಯು ಹೆಚ್ಚಿನ ಪ್ರಮಾಣದಲ್ಲಿ ಸಂಘಟಿತವಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್‌ನ (ಎಸ್‌ಬಿಐ) ಅರ್ಥಶಾಸ್ತ್ರಜ್ಞರು ಸಿದ್ಧಪಡಿಸಿರುವ ವರದಿಯೊಂದು ಹೇಳಿದೆ.

ದೇಶದ ಅರ್ಥ ವ್ಯವಸ್ಥೆಯಲ್ಲಿ (ಒಟ್ಟು ಜಿಡಿಪಿಯಲ್ಲಿ) ಈಗ ಅಸಂಘಟಿತ ವಲಯದ ಪಾಲು ಶೇ.15 ರಿಂದ ಶೇ.20ರಷ್ಟು ಮಾತ್ರ ಇದ್ದಿರಬಹುದು. ಇದು 2018ರಲ್ಲಿ ಶೇ.52.4ರಷ್ಟು ಪಾಲು ಹೊಂದಿತ್ತು ಎಂದು ಎಸ್‌ಬಿಐನ ಮುಖ್ಯ ಅರ್ಥಶಾಸ್ತ್ರಜ್ಞ ಸೌಮ್ಯಕಾಂತಿ ಫೋರ್ಡ್ ಅವರು ಸಿದ್ಧಪಡಿಸಿರುವ ವರದಿಯು ಹೇಳಿದೆ.

2016ರ ನೋಟು ರದ್ದತಿ ತೀರ್ಮಾನದ ನಂತರದಲ್ಲಿನ ಹಲವು ಕ್ರಮಗಳು ಅರ್ಥವ್ಯವಸ್ಥೆಯ ಡಿಜಿಟಲೀಕರಣಕ್ಕೆ ವೇಗ ನೀಡಿವೆ. ಸಾಂಕ್ರಾಮಿಕವು ಗಿಗ್ ಅರ್ಥವ್ಯವಸ್ಥೆ ಪ್ರವರ್ಧಮಾನಕ್ಕೆ ಬರುವಂತೆ ಮಾಡಿದ್ದು ವ್ಯವಸ್ಥೆಯಲ್ಲಿನ ಹೆಚ್ಚಿತ್ತು ವಹಿವಾಟುಗಳು ಲೆಕ್ಕಕ್ಕೆ ಸಿಗುವಂತೆ ಮಾಡಿದೆ. ಬೇರೆ ದೇಶಗಳಿಗಿಂತ ಹೆಚ್ಚಿನ ವೇಗದಲ್ಲಿ ಇದು ಭಾರತದಲ್ಲಿ ಆಗಿದೆ ಎಂದು ಫೋರ್ಡ್ ಅವರು ವರದಿಯಲ್ಲಿ ಹೇಳಿದ್ದಾರೆ.

ಈಚೆಗೆ ಚಾಲನೆ ಪಡೆದ ಇ-ಶ್ರಮ್ ಪೋರ್ಟಲ್ ಸೇರಿದಂತೆ ಹಲವು ಕ್ರಮಗಳ ಪರಿಣಾಮವಾಗಿ ಕಳೆದ ಕೆಲವು ವರ್ಷಗಳಲ್ಲಿ ಕನಿಷ್ಠ ರೂ.13ಲಕ್ಷ ಕೋಟಿಯು ಸಂಘಟಿತ ಅರ್ಥ ವ್ಯವಸ್ಥೆಯ ಅಡಿಯಲ್ಲಿ ಬಂದಿವೆ ಎಂದು ವರದಿ ಹೇಳಿದೆ.

ಸಾಂಕ್ರಾಮಿಕದ ನಂತರದಲ್ಲಿ ಸಂಘಟಿತ ಆರ್ಥಿಕ ವಲಯವು ಶೇ.10ರಷ್ಟು ವಿಸ್ತರಣೆ ಕಂಡಿದೆ. ನೌಕರರ ಭವಿಷ್ಯನಿಧಿ ಸಂಘಟನೆಯು (ಇಪಿಎಫ್‌ಒ) ನೀಡುವ ಅಂಕಿ-ಅಂಶವನ್ನು ಉಲ್ಲೇಖಿಸಿರುವ ವರದಿಯು, 2017-18ರಿಂದ ಈ ವರ್ಷದ ಜುಲೈವರೆಗೆ ಒಟ್ಟು 36.6ಲಕ್ಷ ಉದ್ಯೋಗಗಳು ಸಂಘಟಿತ ವಲಯಕ್ಕೆ ಬಂದಿವೆ ಎಂದು ಹೇಳಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿರುವ ಪರಿಣಾಮವಾಗಿ ಕೃಷಿ ವಲಯದಲ್ಲಿನ ಶೇ.20ರಿಂದ ಶೇ.25ರಷ್ಟು ವಹಿವಾಟುಗಳು ಸಂಘಟಿತ ವಲಯಕ್ಕೆ ಬಂದಿವೆ.

ನೋಟ್ ಬ್ಯಾನ್ ಆಗಿ ಐದು ವರ್ಷ : ಜನರಲ್ಲಿ ಇರುವ ನಗದು ಪ್ರಮಾಣ ಸಾರ್ವಕಾಲಿಕ ಹೆಚ್ಚಳ

ನೋಟು ಅಮಾನೀಕರಣ ನಡೆದು ಐದು ವರ್ಷಗಳು ಕಳೆದಿದೆ. ಆದರೆ ಈಗಲೂ ಕೂಡಾ ಸಾರ್ವಜನಿಕರಲ್ಲಿ ಅಂದರೆ ಜನರಲ್ಲಿ ಇರುವ ನಗದು ಪ್ರಮಾಣ (Cash with public) ಏರಿಕೆ ಆಗುತ್ತಲೇ ಇದೆ. 2016 ರ ನವೆಂಬರ್ 8 ರಂದು ದೇಶದಲ್ಲಿ ನೋಟು ಅಮಾನೀಕರಣವಾದ ಬಳಿಕ ಏರಿಕೆ ಆಗುತ್ತಿರುವ ಜನರಲ್ಲಿ ಇರುವ ನಗದು ಪ್ರಮಾಣ ಈಗ ಸಾರ್ವಕಾಲಿಕ ಹೆಚ್ಚಳವಾಗಿದೆ.

ಅಕ್ಟೋಬರ್ 8, 2021 ರಂದು ಕೊನೆಗೊಳ್ಳುವ ಹದಿನೈದು ದಿನಗಳ ಅವಧಿಯಲ್ಲಿ ಜನರಲ್ಲಿ ಇರುವ ನಗದು ಪ್ರಮಾಣವು ದಾಖಲೆಯ ಗರಿಷ್ಠ ಏರಿಕೆಯನ್ನು ಕಂಡಿದೆ. ನಗದು ಪಾವತಿಯ ಆದ್ಯತೆಯ ವಿಧಾನವಾಗಿ ಉಳಿದಿರುವ ಕಾರಣ ಈ ಏರಿಕೆ ಕಂಡು ಬಂದಿದೆ ಎಂದು ವರದಿ ಉಲ್ಲೇಖ ಮಾಡಿದೆ. ಜನರಲ್ಲಿ ಇರುವ ನಗದು ಪ್ರಮಾಣವು 28.30 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ಸುಮಾರು ಶೇಕಡ 57.48 ರಷ್ಟು ಅಥವಾ 10.33 ಲಕ್ಷ ಕೋಟಿ ರೂಪಾಯಿ ಏರಿಕೆಯನ್ನು ಕಂಡಿದೆ.

ನವೆಂಬರ್ 4, 2016 ರಂದು ಜನರಲ್ಲಿ ಇರುವ ನಗದು ಪ್ರಮಾಣವು 17.97 ಲಕ್ಷ ಕೋಟಿ ಆಗಿತ್ತು. ನವೆಂಬರ್ 25, 2016 ರಂದು ಜನರಲ್ಲಿ ಇರುವ ನಗದು ಪ್ರಮಾಣವು 9.11 ಲಕ್ಷ ಕೋಟಿಯಿಂದ ಶೇಕಡ 211 ರಷ್ಟು ಏರಿಕೆಯಾಗಿದೆ.

ಎಷ್ಟು ಪ್ರಮಾಣದಲ್ಲಿ ಏರಿಕೆ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಡೇಟಾದ ಪ್ರಕಾರವಾಗಿ ಈ ದೀಪಾವಳಿಗೂ ಮುನ್ನ ಅಕ್ಟೋಬರ್ 23, 2021ಕ್ಕೆ ಕೊನೆಗೊಂಡ ಹದಿನೈದು ದಿನಗಳ ಅವಧಿಯಲ್ಲಿ ಜನರಲ್ಲಿ ಇರುವ ನಗದು ಪ್ರಮಾಣವು 15,582 ಕೋಟಿ ರೂ ಆಗಿತ್ತು. ಇದು ಶೇಕಡ 8.5 ರಷ್ಟು ಅಥವಾ 2.21 ಲಕ್ಷ ಕೋಟಿ ರೂಪಾಯಿ ಏರಿಕೆ ಕಂಡು ಬಂದಿದೆ. ನವೆಂಬರ್ 2016 ರಲ್ಲಿ 500 ರೂಪಾಯಿ ಹಾಗೂ 1,000 ರೂಪಾಯಿ ನೋಟುಗಳನ್ನು ಭಾರತದಲ್ಲಿ ಬ್ಯಾನ್ ಮಾಡಿದ ಬಳಿಕ, ದೇಶದಲ್ಲಿ 17.97 ಲಕ್ಷ ಕೋಟಿ ಆಗಿದ್ದ ಜನರಲ್ಲಿ ಇರುವ ನಗದು ಪ್ರಮಾಣವು 2017 ರ ಜನವರಿ ತಿಂಗಳು ಆಗುತ್ತಿದ್ದಂತೆ 7.8 ಲಕ್ಷ ಕೋಟಿಗೆ ಇಳಿಕೆ ಕಂಡು ಬಂದಿದೆ. ಆ ಬಳಿಕ ಕೇಂದ್ರ ಸರ್ಕಾರ ಹಾಗೂ ಆರ್‌ಬಿಐ ನಗದು ರಹಿತ ವ್ಯವಹಾರಕ್ಕೆ ಆದ್ಯತೆ ನೀಡಿದ್ದರೂ ಕೂಡಾ ಜನರ ಬಳಿ ಇರುವ ನಗದು ಪ್ರಮಾಣವು ಏರಿಕೆ ಕಾಣುತ್ತಲೇ ಇದೆ. 2020 ಆಗುತ್ತಿದ್ದಂತೆ ಜನರಲ್ಲಿ ಇರುವ ನಗದು ಪ್ರಮಾಣವು ಭಾರೀ ಏರಿಕೆಯನ್ನು ಕಂಡಿದೆ. ಇನ್ನು ಕೊರೊನಾ ವೈರಸ್‌ಸೋಂಕು ಸಂದರ್ಭದಲ್ಲಿ ದೇಶದಲ್ಲಿ ಲಾಕ್‌ಡೌನ್ ಮಾಡಲಾದ ಹಿನ್ನೆಲೆಯಲ್ಲಿ ಜನರು ಬ್ಯಾಂಕಿನಲ್ಲಿ ಇರುವ ಹಣವನ್ನು ವಿಶ್ವಾಸ್ಯ ಮಾಡಿದ್ದು, ಈ ಸಂದರ್ಭದಲ್ಲಿ ದೇಶದಲ್ಲಿ ಜನರ ಬಳಿ ಇರುವ ನಗದು ಪ್ರಮಾಣವು ಏರಿಕೆ ಆಗಿದೆ.

ಏನಿಂದು ಜನರಲ್ಲಿರುವ ನಗದು ಪ್ರಮಾಣ?

ಆರ್‌ಬಿಐ ಪ್ರಕಾರ, ಚಲಾವಣೆಯಲ್ಲಿರುವ ಒಟ್ಟು ಕರೆನ್ಸಿ (ಸಿಐಸಿ) ಯಿಂದ ಬ್ಯಾಂಕ್‌ಗಳಲ್ಲಿ ಹಣವನ್ನು ಕಡಿತಗೊಳಿಸಿದ ನಂತರ ಉಳಿಯುವ ಹಣವನ್ನು ಜನರಲ್ಲಿ ಇರುವ ನಗದು ಪ್ರಮಾಣ ಎಂದು ಪರಿಗಣಿಸಲಾಗುತ್ತದೆ. ಗ್ರಾಹಕರು ಮತ್ತು ವ್ಯವಹಾರಗಳ ನಡುವೆ ವಹಿವಾಟು ನಡೆಸಲು ಜನರು ಭೌತಿಕವಾಗಿ



ಬಳಸುವ ನಗದನ್ನು ಮಾತ್ರ ಸಿಐಸಿ ಸೂಚಿಸುತ್ತದೆ. ನವೆಂಬರ್ 2016ರಲ್ಲಿ ದೇಶದಲ್ಲಿ ಹಠಾತ್ ಆಗಿ 500 ರೂಪಾಯಿ ಹಾಗೂ 1,000 ರೂಪಾಯಿ ನೋಟುಗಳನ್ನು ಹಿಂಪಡೆಯಲು ಆರಂಭ ಮಾಡಿದ ಬಳಿಕ ಆರ್ಥಿಕತೆಯು ಒಮ್ಮೆಲೆ ಕುಸಿತ ಕಂಡಿತು. ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆಯು ಸುಮಾರು ಶೇಕಡಾ 1.5 ರಷ್ಟು ಕುಸಿಯಿತು. ಹಲವಾರು ಸಣ್ಣ ಘಟಕಗಳು ಮುಚ್ಚಲ್ಪಟ್ಟವು. ಇದರಿಂದಾಗಿ ಹಣದ ಅಭಾವ ಕಾಣಿಸಿಕೊಂಡಿತು.

ಡಿಜಿಟಲ್ ಪಾವತಿ ಹಾಗೂ ಸಿಐಸಿ ನಡುವಿನ ಸಂಬಂಧ

ಸಿಐಸಿ ಹಾಗೂ ಡಿಜಿಟಲ್ ಪಾವತಿ ನಡುವೆ ಕಡಿಮೆ ಸಂಬಂಧವಿದೆ ಅಥವಾ ಯಾವುದೇ ಸಂಬಂಧವೇ ಇಲ್ಲ ಎಂದು ನಾವು ಹೇಳಬಹುದು ಎಂದು ಆರ್‌ಬಿಐ ಹೇಳಿದೆ. ಇನ್ನು ಸಿಐಸಿ ಜಿಡಿಪಿಗೆ ಅನುಗುಣವಾಗಿ ಬೆಳೆಯುತ್ತಾ ಹೋಗುವುದು ಆಗಿದೆ. ಈ ನಡುವೆ ದೇಶದಲ್ಲಿ ಡಿಜಿಟಲ್‌ಪೇಮೆಂಟ್‌ಗಳು ಅಧಿಕವಾಗುತ್ತಿದೆ. ಕೊರೊನಾ ವೈರಸ್‌ಸೋಂಕಿನ ಬಳಿಕ ಎಲ್ಲಾ ಕಾರ್ಯವು ಡಿಜಿಟಲ್ ರೂಪದಲ್ಲಿ ನಡೆಯುತ್ತಿದೆ. ಇನ್ನು ಇದೇ ಸಂದರ್ಭದಲ್ಲಿ ಡಿಜಿಟಲ್ ಪಾವತಿಗಳ ಕುರಿತು ಆರ್‌ಬಿಐ ಅಧ್ಯಯನದ ಪ್ರಕಾರ ಚಲಾವಣೆಯಲ್ಲಿರುವ ನೋಟು ಹಾಗೂ ಜಿಡಿಪಿ ಅನುಪಾತವು ಒಟ್ಟಾರೆ ಆರ್ಥಿಕ ಬೆಳವಣಿಗೆಗೆ ಅನುಗುಣವಾಗಿ ಅಧಿಕವಾಗಿದೆ.

ಹೆಚ್ಚಿನ ಸಂದರ್ಭದಲ್ಲಿ ಹೇಗಿದೆ ಆರ್ಥಿಕ ಪರಿಸ್ಥಿತಿ?

ಹೆಚ್ಚಿನ ಸಂಖ್ಯೆಯ ವ್ಯಾಪಾರಿಗಳು ಇನ್ನೂ ಕೂಡಾ ನಗದು ರಹಿತ ವಹಿವಾಟಿನ ಮೇಲೆ ಅವಲಂಬಿಸುವ ಕಾರಣದಿಂದಾಗಿ ಈ ಹೆಚ್ಚಿನ ಸಂದರ್ಭದಲ್ಲಿ ನಗದು ಬೇಡಿಕೆಯು ಅಧಿಕವಾಗುತ್ತಿದೆ. ಸುಮಾರು 15 ಕೋಟಿ ಜನರು ಬ್ಯಾಂಕ್ ಖಾತೆಯನ್ನು ಹೊಂದಿಲ್ಲ. ಈ ಹಿನ್ನೆಲೆ ನಗದು ವ್ಯವಹಾರವು ಈಗಲೂ ಪ್ರಮುಖ ವಿಧಾನವಾಗಿ ಉಳಿದಿದೆ. ಇದಲ್ಲದೆ, ಶೇಕಡ 90 ಪ್ರತಿಶತದಷ್ಟು ಜನರು ಇ-ಕಾಮರ್ಸ್ ಮೇಲೆ ಅವಲಂಬಿತರಾಗಿದ್ದಾರೆ. ಇದು ನಾಲ್ಕು ನಗರಗಳಿಗೆ ಸೇರಿದ್ದು ಆಗಿದೆ. ಆ ಪೈಕಿ ಒಂದು ನಗರದಲ್ಲೇ ಶೇಕಡ 50 ರಷ್ಟು ಮಂದಿ ಇ-ಕಾಮರ್ಸ್ ಮಾಡುತ್ತಾರೆ.

ಮಂಗಳೂರಿನ ವಿಶ್ವಕರ್ಮ ಸಹಕಾರ ಬ್ಯಾಂಕಿನ ಬಗ್ಗೆ ಮೆಚ್ಚುಗೆ

ಮಂಗಳೂರು : ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್‌ನ ಅಧ್ಯಕ್ಷರಾದ ಶ್ರೀ ಸೂರ್ಯಕಾಂತ್ ಜೆ. ಸುವರ್ಣ ಇವರು ಇಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಪ್ರಧಾನ ಕಛೇರಿಗೆ ಸೌಹಾರ್ದಯುತವಾದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯ ಇವರು ಸ್ವಾಗತಿಸಿ ಅಭಿನಂದಿಸಿ ಗೌರವಿಸಿದರು. ಭಾರತ್ ಬ್ಯಾಂಕ್ ನಂತರ ಬೃಹತ್ ಶೆಡ್ಯೂಲ್ಡ್ ಸಹಕಾರ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಸೂರ್ಯಕಾಂತ್ ಜೆ. ಸುವರ್ಣ ಇವರು ನಮ್ಮ ಸಂಸ್ಥೆಗೆ ಭೇಟಿ ನೀಡಿ ನಮ್ಮ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿ ಇನ್ನಷ್ಟು ಬೆಳವಣಿಗೆಗೆ ಇರುವ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಿರುವುದು ನಮಗೆ ಹೆಮ್ಮೆ ಹಾಗೂ ಗೌರವದ ಸಂಗತಿಯಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯರವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.



ಸಹಕಾರ ಬ್ಯಾಂಕುಗಳು ಸಾಮಾನ್ಯ ಜನರ ಆಶಾಕಿರಣವಾಗಿದ್ದು ಕಾರ್ಪೊರೇಟ್ ಸಂಸ್ಥೆಗಳ ಮಾನಸಿಕತೆಯಿಂದ ಕೆಲಸ ಮಾಡದೇ ಸಹಕಾರ ದೃಷ್ಟಿಕೋನದಿಂದ ಯೋಚಿಸಿ ಕಾರ್ಯಕ್ರಮವನ್ನು ಹಾಕಿಕೊಂಡಾಗ ನಾವು ನಮ್ಮನ್ನು ನಂಬಿಕೊಂಡಿರುವ ಮಧ್ಯಮ ಮತ್ತು ಕೆಳವರ್ಗದ ಸಾಮಾನ್ಯ ಜನರನ್ನು ತಲುಪಿ ಅವರಿಗೆ ಸಮರ್ಪಕ ಸೇವೆಯನ್ನು ನೀಡಲು ಸಾಧ್ಯ ಎಂದು ಈ ಸಂದರ್ಭದಲ್ಲಿ ಭಾರತ್ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಸೂರ್ಯಕಾಂತ್ ಜೆ. ಸುವರ್ಣ ಇವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಸಮಾಲೋಚಕರಾದ ಶ್ರೀ ಜಯರಾಮ್ ಶೆಟ್ಟಿ ಕೆ., ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸುರೇಶ್‌ಕುಮಾರ್ ಬಿ., ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ನಿತೀನ್ ಶೆಟ್ಟಿ, ಶಾಖಾ ವ್ಯವಸ್ಥಾಪಕರಾದ ಶ್ರೀ ಚೇತನ್‌ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯರಗಟ್ಟಿ ಅರ್ಬನ್ ಬ್ಯಾಂಕ್ : 2020-21ನೇ ಸಾಲಿನಲ್ಲಿ ರೂ. 45.20 ಲಕ್ಷ ನಿವ್ವಳ ಲಾಭ

ಯರಗಟ್ಟಿ : ಸ್ಥಳೀಯ ಪ್ರತಿಷ್ಠಿತ ದಿ ಯರಗಟ್ಟಿ ಅರ್ಬನ್ ಕೋ ಆಪ್ ಬ್ಯಾಂಕ್ 2020-21 ನೇ ಸಾಲಿಗೆ ರೂ 45.20 ಲಕ್ಷ ನಿವ್ವಳ ಲಾಭ ಗಳಿಸಿದೆಯೆಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಮಹಾಂತೇಶ ಎಸ್ ಜಕಾತಿ ಇವರು ದಿನಾಂಕ 25/10/2021 ರಂದು ಜರುಗಿದ ಬ್ಯಾಂಕಿನ 60 ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕು ದಿನಾಂಕ 31/03/2021 ರ ವರ್ಷಾಂತ್ಯಕ್ಕೆ ರೂ 37 ಕೋಟಿ 25 ಲಕ್ಷ ಠೇವು ಹೊಂದಿದ್ದು, ರೂ.23 ಕೋಟಿ 52 ಲಕ್ಷ ಸಾಲ ವಿತರಿಸಿದ್ದು, ರೂ 5 ಕೋಟಿ 26 ಲಕ್ಷ ಸ್ವಂತ ಬಂಡವಾಳ ಹೊಂದಿದ್ದು, ಒಟ್ಟು ದುಡಿಯುವ ಬಂಡವಾಳ 44 ಕೋಟಿ 46 ಲಕ್ಷ ಹೊಂದಿರುತ್ತದೆ. ಗ್ರಾಸ್ ಎನ್ ಪಿ ಎ ಪ್ರಮಾಣ ಶೇಕಡಾ 5.60 % ಹಾಗೂ ನಿವ್ವಳ ಎನ್ ಪಿ ಎ ಪ್ರಮಾಣ ಶೇಕಡಾ 0.00 % ಇದ್ದು ಬ್ಯಾಂಕಿನ ಗೋಕಾಕ ಹಾಗೂ ಮುನವಳ್ಳಿ ಶಾಖೆಗಳು ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, ಬ್ಯಾಂಕಿನ ಮೆಂಬರರು ಹಾಗೂ ಗ್ರಾಹಕರ ಸಹಕಾರವೇ ಪ್ರಮುಖ ಕಾರಣವೆಂದು ಸಭೆಗೆ ಅಧ್ಯಕ್ಷರು ತಿಳಿಸಿದರು.

ಬ್ಯಾಂಕಿನ ಉತ್ತಮ ಗ್ರಾಹಕರನ್ನು ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕರಾದ ಶ್ರೀ ಶಿವಲಿಂಗಪ್ಪ ಅಡಿವೆಪ್ಪ ಮೊರಬದ ಇವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀ ಎಚ್ ಎಸ್ ಗಂಗರಾಜ್, ನಿರ್ದೇಶಕರಾದ ಎಮ್ ಡಿ ಜಕಾತಿ, ಎಸ್ ಎಸ್ ಬಾಳಿ, ಸಿ ಸಿ ಹಾದಿಮನಿ, ಯು ವೈ ಇಚ್ಛಾಳ, ಎಸ್ ಪಿ ಹೊರಟ್ಟಿ, ಎಮ ಜಿ ತಾಂವಶಿ, ಬಿ ಎಸ್ ತಡಸಲೂರ, ಎಸ್ ಬಿ ಬೆಲ್ಲದ,



ಎಮ್ ಎಸ್ ಭಾಂಗಿ, ಪಿ ಡಿ ಮಾಳಗಿ, ಸಿ ಎಸ್ ಅಳಗೋಡಿ, ಶ್ರೀಮತಿ ಎಸ್ ಎಸ್ ಯರಗಣವಿ, ಶ್ರೀಮತಿ ಎಸ್ ಬಿ ದುಗ್ಗಣಿ, ಶ್ರೀ ಎಸ್ ಪ್ಲಿ ಕಳ್ಳಗುದ್ದಿ, ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು ಸಭೆಯಲ್ಲಿ ಡಿ ಸಿ ಸಿ ಬ್ಯಾಂಕಿನ ನಿವೃತ್ತ ಡಿಜಿಎಮ್ ಶ್ರೀ ಎಮ್ ಎಫ್ ಮದ್ದಾನಿ ಹಾಗೂ ಬ್ಯಾಂಕಿನ ವಿಶ್ರಾಂತ ವ್ಯವಸ್ಥಾಪಕರಾದ ಶ್ರೀ ಬಿ ಎಮ್ ರಾಯರ ಇವರು ಬ್ಯಾಂಕಿನ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಕೊನೆಗೆ ಬ್ಯಾಂಕಿನ ಮೆಂಬರರಾದ ಶ್ರೀ ಶಿವಕುಮಾರ ಮ ಜಕಾತಿ ಇವರು ವಂದನಾರ್ಪಣೆ ಸಲ್ಲಿಸಿದರು.



ಸಹಕಾರ ಶಿಕ್ಷಣ ನಿಧಿ ಸಲ್ಲಿಕೆ

ಕಂಟ್ರೋಲರ್ಸ್ ಆಫೀಸ್ ಕೋ-ಆಪರೇಟಿವ್ ಬ್ಯಾಂಕಿನ 2020-21ನೇ ಸಾಲಿನ ಸಹಕಾರ ಶಿಕ್ಷಣ ನಿಧಿ ಚೆಕ್‌ನ್ನು ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಎನ್. ಲಕ್ಷ್ಮೀ ರವರು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ಉಪಸ್ಥಿತರಿದ್ದರು.

ದಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ : 60ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆ



ದಾವಣಗೆರೆ : ದಿ ದಾವಣಗೆರೆ ಅರ್ಬನ್ ಬ್ಯಾಂಕಿನ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ:23.10.2021ರಂದು ವರ್ಚುವಲ್ ಮೀಟಿಂಗ್ ವಿಡಿಯೋ ಕಾನ್ಫರೆನ್ಸ್ / ವೆಬ್‌ಕಾಸ್ಟ್ ಮೂಲಕ ನಡೆಸಲಾಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೋಗುಂಡಿ ಬಕ್ಕೇಶಪ್ಪನವರು ವಹಿಸಿದ್ದರು. ಕುಮಾರಿ ಐಸಿರಿ ನಾಡಗೀತೆಯನ್ನು ಹಾಗೂ ಶ್ರೀಮತಿ ಡಿ.ಎ. ಸಿಂಧುರವರು ಪ್ರಾರ್ಥನೆ ಮಾಡುವುದರೊಂದಿಗೆ ಸಭೆಯು ಪ್ರಾರಂಭವಾಯಿತು. ನಿರ್ದೇಶಕರಾದ ಶ್ರೀ ಅಜ್ಜಂಪುರಶೆಟ್ಟು ವಿಜಯಕುಮಾರ್‌ರವರು ಸ್ವಾಗತ ಭಾಷಣ ಮಾಡಿದರು. ನಿರ್ದೇಶಕರಾದ ಶ್ರೀ ಇ.ಎಂ.ಮಂಜುನಾಥರವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಪ್ರಧಾನ ವ್ಯವಸ್ಥಾಪಕರಾದ ಶ್ರೀ ಡಿ.ವಿ. ಆರಾಧ್ಯಮಠ್‌ರವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಕಳೆದ ಸಾಲಿನ ವಾರ್ಷಿಕ ಮಹಾಸಭೆಯ ನಿರ್ಣಯಗಳನ್ನು ನಿರ್ದೇಶಕರಾದ ಶ್ರೀ ಟಿ.ಎಸ್. ಜಯರದ್ರೇಶ್‌ರವರು ಓದಿ ಧೃಢೀಕರಿಸಿದರು. 60ನೇ ವರ್ಷದ ಮಹಾಸಭೆಯನ್ನು ವೃತ್ತಿಪರ ನಿರ್ದೇಶಕರಾದ ಶ್ರೀ ಮುಂಡಾಸ್ ವೀರೇಂದ್ರರವರು ಮಂಡಿಸಿದರು. ವರದಿ ಸಾಲಿಗೆ ರೂಪಿಸಿದ ಕಾರ್ಯಚಟುವಟಿಕೆಗಳನ್ನು ವೃತ್ತಿಪರ ನಿರ್ದೇಶಕರಾದ ಶ್ರೀ ಮಲ್ಲಿಕಾರ್ಜುನ ಕಣವಿಯವರು ತಿಳಿಸಿದರು.

ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೋಗುಂಡಿ ಬಕ್ಕೇಶಪ್ಪನವರು ಪ್ರಶ್ನೆಗಳಿಗೆ ಉತ್ತರಿಸುತ್ತ ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ಸ್ಪಂದಿಸುವ ಮತ್ತು ತತ್ಕ್ಷಣವೇ ಸೇವೆ ಒದಗಿಸುವ ನಿಟ್ಟಿನಲ್ಲಿ ಬ್ಯಾಂಕಿನಿಂದ ಡಿಜಿಟಲ್ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು. ಆದಾಯ ತೆರಿಗೆ, ಕರೆಂಟ್ ಬಿಲ್, ಗ್ಯಾಸ್ ಬುಕ್‌ಗಳು, ಡಿಶ್ ಟಿವಿ, ಇಂಟರ್‌ನೆಟ್ ಹಾಗೂ ಸರ್ಕಾರಿ ಪಾವತಿಗಳನ್ನು ಗ್ರಾಹಕರು ಮಾಡಬಹುದಾಗಿದೆ. ಗ್ರಾಹಕರಿಗೆ ಇದರ ಸದುಪಯೋಗವನ್ನು

ಪಡೆದುಕೊಳ್ಳುವಂತೆ ಸಭೆಯಲ್ಲಿ ತಿಳಿಸಿದರು. ಗ್ರಾಹಕರ ಹತ್ತಿರವೇ ಬ್ಯಾಂಕ್ ಕೊಂಡೊಯ್ಯುವ ದಿಸೆಯಲ್ಲಿ ನಿಟ್ಟುವಳಿ ಮತ್ತು ಶಾಮನೂರು ಬಳಿ ಎರಡು ಶಾಖೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದರು. ಕಳೆದ ವರ್ಷದ ವರ್ಚುವಲ್ ಮಹಾಸಭೆಗೆ ಹೋಲಿಸಿದಲ್ಲಿ ಈ ವರ್ಷದ ಸಭೆಯಲ್ಲಿ ಸಾಕಷ್ಟು ಸದಸ್ಯರು ಅದರಲ್ಲೂ ಮಹಿಳೆಯರು ಪ್ರಶ್ನೆಗಳನ್ನು ಕೇಳಿದ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದರು. ಈ ಬಾರಿ ಸದಸ್ಯರಿಗೆ ಶೇ.15%ರಂತೆ ಲಾಭಾಂಶ ನೀಡಲು ಸಭೆಗೆ ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆದುಕೊಳ್ಳಲಾಯಿತು.

ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಅಂದನೂರು ಮುಪ್ಪಣ್ಣ ಮಾತನಾಡಿ ಬ್ಯಾಂಕಿನ ಪ್ರಗತಿಗೆ ಗ್ರಾಹಕರ, ಷೇರುದಾರರ ಪ್ರೋತ್ಸಾಹ, ಠೇವಣಿದಾರರ ಸಹಕಾರ, ಸಿಬ್ಬಂದಿ ವರ್ಗದವರ ಶ್ರಮ ಮತ್ತು ಆಡಳಿತ ಮಂಡಳಿ ಸದಸ್ಯರ ಇಚ್ಛಾಶಕ್ತಿ ಕಾರಣವಾಗಿದೆ ಎಂದು ತಿಳಿಸಿ, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ನಿರ್ದೇಶಕರಾದ ಶ್ರೀ ಎಸ್. ರಾಘವೇಂದ್ರ ವಂದನಾರ್ಪಣೆ ಮಾಡಿದರು. ನಿರ್ದೇಶಕರುಗಳಾದ ಶ್ರೀ ದೇವರಮನಿ ಶಿವಕುಮಾರ್, ಶ್ರೀ ಮತ್ತಿಹಳ್ಳಿ ವೀರಣ್ಣ, ಶ್ರೀ ಪಲ್ಲಗಟ್ಟಿ ಶಿವಾನಂದಪ್ಪ, ಶ್ರೀ ಎಂ. ಚಂದ್ರಶೇಖರ್, ಶ್ರೀ ವಿ. ವಿಕ್ರಮ್ ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಶ್ರೀ ಬಸವರಾಜಪ್ಪ ಬೆಳಗಾವಿ, ಶ್ರೀ ಜಂಬಗಿ ರಾದೇಶ್, ಶ್ರೀ ಕೆ. ಕೊಟ್ಟೇಶ್ ರವರುಗಳು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ಯಾಂಕಿನ ನಿರ್ದೇಶಕರಾದ ಕಂಚಿಕೇರಿ ಮಹೇಶ್‌ರವರು ಬ್ಯಾಂಕು 2020-21ನೇ ಸಾಲಿನಲ್ಲಿ 15,419 ಸದಸ್ಯರನ್ನು ಹೊಂದಿ, ರೂ.11.28 ಕೋಟಿ ಷೇರು ಬಂಡವಾಳ, ರೂ.508.93ಕೋಟಿ ದುಡಿಯುವ ಬಂಡವಾಳ, ರೂ.52.92 ಕೋಟಿ ಕಾಯ್ದುಟ್ಟಿ ನಿಧಿ ಹಾಗೂ ಇತರೆ ನಿಧಿಗಳು, ರೂ.434.53 ಕೋಟಿ ಠೇವಣಿ, ರೂ.268.82 ಕೋಟಿ ಸಾಲ ನೀಡಿ, ನಿವ್ವಳ ಎನ್‌ಪಿಎ ಶೇ.0.00 ಆಗಿದ್ದು, ರೂ.5.07 ಕೋಟಿ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು.

ಗದಗಿನ ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್ ಬೆಳ್ಳಿ ಮಹೋತ್ಸವ ನಿಮಿತ್ತ ಯಶಸ್ವಿನಿ ಕಾರ್ಯಕ್ರಮ

ಗದಗ : ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್ ನಿ., ಗದಗ ವತಿಯಿಂದ ಮುಂದಿನ ಅಕ್ಟೋಬರ್‌ವರೆಗೆ “ವರ್ಷಪೂರ್ಣ” ಬ್ಯಾಂಕಿನ 25ನೇ ವರ್ಷದ ಬೆಳ್ಳಿ ಮಹೋತ್ಸವದ ನಿಮಿತ್ತ ತಿಂಗಳಿಗೆ ಎರಡು ಕಾರ್ಯಕ್ರಮಗಳಂತೆ 25 ಕಾರ್ಯಕ್ರಮಗಳನ್ನು ಮಹಿಳೆಯರಿಗೆ ಸಹಾಯವಾಗುವಂತಹ ಅತ್ಯಂತ ತೊಂದರೆಯಲ್ಲಿದ್ದ ಮಹಿಳೆಯರಿಗೆ ಬ್ಯಾಂಕಿನೊಂದಿಗೆ ಒಳ್ಳೆಯ ಸಂಪರ್ಕದಲ್ಲಿದ್ದ ಮಹಿಳೆಯರನ್ನು ಗುರುತಿಸಿ ಅವರ ಉದ್ಯೋಗಕ್ಕೆ ಸಹಾಯವಾಗುವಂತೆ ಪರಿಕರಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವನ್ನು ನಡೆಸಲಾಯಿತು.



ಚಿಕ್ಕ ವಯಸ್ಸಿನಲ್ಲಿಯೇ ಚಹಾದ ಡಬ್ಬಿ ಅಂಗಡಿ ಮಾಡಿಕೊಂಡು ಅದರ ಆಧಾರದಲ್ಲಿಯೇ ಜೀವನ ನಡೆಸುತ್ತಿರುವ ಮಹಿಳೆಗೆ ಉದ್ಯೋಗಕ್ಕೆ ಸಹಾಯವಾಗುವ “ಟೇಬಲ್” ಹಾಗೂ ನಾಲ್ಕು ಕುರ್ಚಿಗಳನ್ನು ಕೊಡುಗೆಯಾಗಿ ಕೊಟ್ಟು ಬೆಳ್ಳಿಹಬ್ಬದ ಸವಿನೆನಪನ್ನು ಸಾರ್ಥಕಗೊಳಿಸುವ ಕಾರ್ಯಕ್ರಮ ಅದರಂತೆ ಇನ್ನೋರ್ವ ಮಹಿಳೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಹೊಲಿಗೆಯನ್ನೇ ತನ್ನ ಆಧಾರವಾಗಿಟ್ಟುಕೊಂಡು ಜೀವನ ನಡೆಸುತ್ತಿರುವವರಿಗೆ ಒಂದು “ಹೋಲಿಗೆ ಮಶಿನ” ಕೊಡುಗೆಯಾಗಿ ಕೊಟ್ಟು ಸಹಾಯಹಸ್ತ ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷಿಣಿಯಾದ ಶ್ರೀಮತಿ ವೀಣಾ ಪೋತ್ತೀಸ ಅವರು ಬೆಳ್ಳಿಮಹೋತ್ಸವದ ಸವಿನೆನಪಿಗಾಗಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇನ್ನು ಹನ್ನೆರಡು ತಿಂಗಳು ತಿಂಗಳಿಗೆ ಎರಡರಂತೆ ಬೇರೆ ಬೇರೆ ಮಹಿಳೆಯರಿಗೆ ಸಹಾಯವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುಂದಿನವರ್ಷ ಅಕ್ಟೋಬರ್ ಬೆಳ್ಳಿ ಮಹೋತ್ಸವವನ್ನು ಅತ್ಯಂತ ಅದ್ದೂರಿಯಿಂದ ನಡೆಸುವುದಾಗಿ ಮಾತನಾಡಿ ನಮ್ಮ ಬ್ಯಾಂಕಿನಿಂದ ಸಹಾಯ ಪಡೆದ ಮಹಿಳೆಯರು ನಿರಂತರವಾಗಿ ಬ್ಯಾಂಕಿನೊಂದಿಗೆ ವ್ಯವಹರಿಸಿ ತಮ್ಮ ನಿರಂತರ ಉಳಿತಾಯವನ್ನು ಕೈಗೊಂಡು ತಮ್ಮ ಹಾಗೂ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಬ್ಯಾಂಕಿನ ವೃತ್ತಿಪರ ನಿರ್ದೇಶಕರಾದ ಶ್ರೀಮತಿ ರಮಾ ಅಡವಿ, ಶ್ರೀಮತಿ ವಿಜಯಾ ದೇಶಪಾಂಡೆ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಸುಶ್ಮಾ ಹುಲಕೋಟಿ, ನಿರ್ದೇಶಕರಾದ ಶ್ರೀಮತಿ ವಿದ್ಯಾ ಹಬೀಬ, ಶ್ರೀಮತಿ ಶಶಿಕಲಾ ಭರದ್ವಾಡ, ಶ್ರೀಮತಿ ರೇಷ್ಮಾ ಬಸರೀಗಿಡದ ಶ್ರೀಮತಿ ರೇಶ್ಮಾ ನಾಗರಕಟ್ಟಿ, ಶ್ರೀಮತಿ ಮೀನಾಕ್ಷಿ ಬೆನಕಣ್ಣವರ, ಶ್ರೀಮತಿ ಜಾನಕಿ ಎಸ್ ಮಲ್ಲಾಪೂರ, ಶ್ರೀಮತಿ ಮೀನಾಕ್ಷಿ ಮಲ್ಲಾಡದ, ಶ್ರೀಮತಿ ನಂದಾ ಬಿ. ಹುಲಕೋಟಿ ಹಾಗೂ ಬ್ಯಾಂಕಿನ ವ್ಯವಸ್ಥಾಪಕರಾದ ಶ್ರೀಮತಿ ಬಿ.ಎಂ. ಹಂಡಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಅಖಿಲ ಭಾರತ ಸಹಕಾರ ಸಪ್ತಾಹ - 2021

ಧೈಯ : ಸಹಕಾರದ ಮೂಲಕ ಸಮೃದ್ಧಿ

ನವೆಂಬರ್ 14 ರಿಂದ ನವೆಂಬರ್ 20ರವರೆಗೆ 7 ದಿನದ ಆಚರಣೆಯ ಶೀರ್ಷಿಕೆಗಳು

14.11.2021, ಭಾನುವಾರ, ಬೆಂಗಳೂರು	ಕೊರೋನಾ ಸೋಂಕನ್ನು ನಿಭಾಯಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಆರೋಗ್ಯ ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವುದು.
15.11.2021, ಸೋಮವಾರ, ಉಡುಪಿ	ಸಹಕಾರಿ ಮಾರಾಟ, ಗ್ರಾಹಕ ರೂಪಾಂತರ ಮತ್ತು ಮೌಲ್ಯವರ್ಧನೆ.
16.11.2021, ಮಂಗಳವಾರ, ಚಿತ್ರದುರ್ಗ	ಸಹಕಾರ ಸಂಸ್ಥೆಗಳಿಗೆ ವ್ಯಾಪಾರ ಸುಲಭೀಕರಣ.
17.11.2021 ಬುಧವಾರ, ಕಲಬುರಗಿ	ಅನ್ವೇಷಣೆಯನ್ನು ತ್ವರಿತಗೊಳಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ, ಉದ್ಯೋಗ ಸೃಷ್ಟಿ ಮತ್ತು ವೃತ್ತಿಪರತೆ.
18.11.2021 ಗುರುವಾರ, ಬಾಗಲಕೋಟೆ	ಉದ್ಯಮಶೀಲತೆ ಅಭಿವೃದ್ಧಿ ಮತ್ತು ಸಾರ್ವಜನಿಕ / ಖಾಸಗಿ ಸಹಕಾರಿ ಪಾಲುದಾರಿಕೆ ಬಲಪಡಿಸುವುದು.
19.11.2021 ಶುಕ್ರವಾರ, ಬೆಳಗಾವಿ	ಯುವಜನ, ಮಹಿಳೆ ಮತ್ತು ಅಬಲವರ್ಗದವರಿಗೆ ಸಹಕಾರ ಸಂಸ್ಥೆಗಳು.
20.11.2021 ಶನಿವಾರ, ಚಿಕ್ಕಮಗಳೂರು	ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ - ಡಿಜಿಟಲೀಕರಣ ಮತ್ತು ಸಾಮಾಜಿಕ ಜಾಲತಾಣ.

**ನಿಮ್ಮ ಪ್ರಶ್ನೆ
ನಮ್ಮ ಉತ್ತರ**

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



ನಾವು ಕೋವಿಡ್ ಪ್ಯಾಕೇಜ್ ಅಡಿಯಲ್ಲಿ ಸಾಲದ ಖಾತೆಗಳನ್ನು ಪುನರ್‌ರಚಿಸಿ ಕಂತುಗಳನ್ನು ಮರುಪಾವತಿಸಲು 12 ತಿಂಗಳ ಮೊರಟೋರಿಯಂ ನೀಡಿದ್ದೇವೆ. ಅಂತಹ ಖಾತೆಗಳನ್ನು ಸ್ಟಾಂಡರ್ಡ್ ಆಸ್ಟಿಯೆಂದು ಪರಿಗಣಿಸಿ ಪ್ರತಿ ತಿಂಗಳು ಬಡ್ಡಿಯನ್ನು ಸಂಚಯ (Accrual) ಆಧಾರದ ಮೇಲೆ ಗುರುತಿಸುತ್ತಿದ್ದೇವೆ. ನಮ್ಮ ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.

- ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್ ಲಿ., ಬೆಂಗಳೂರು.

(ಅ) ಮೂರು ತಿಂಗಳಿಗಿಂತ ಹೆಚ್ಚು ಕಾಲ ಬಡ್ಡಿಯನ್ನು ಪಾವತಿಸದಿದ್ದರೆ ಈ ಖಾತೆಗಳು ಸುಸ್ತಿಯಾಗುತ್ತವೆಯೇ?

ಉತ್ತರ : ಖಾತೆಗಳನ್ನು ಪುನರ್‌ರಚಿಸುವ ವೇಳೆ ಅಸಲು ಮತ್ತು ಬಡ್ಡಿ ಎರಡಕ್ಕೂ ಅಥವಾ ಸಮಾನ ಮಾಸಿಕ ಕಂತುಗಳಿಗೆ ಮೊರಟೋರಿಯಂ ನೀಡಿದ್ದರೆ, ಸಾಲಗಾರ ಮೊರಟೋರಿಯಂ ಅವಧಿಯಲ್ಲಿ ಯಾವುದೇ ಮರುಪಾವತಿ ಮಾಡುವ ಅವಶ್ಯಕತೆಯಿಲ್ಲ. ಆದುದರಿಂದ ಮೂರು ತಿಂಗಳಿಗಿಂತ ಅಧಿಕ ಅವಧಿಗೆ ಬಡ್ಡಿ ಬಾಕಿ ಇದ್ದರೂ ಖಾತೆ ಸುಸ್ತಿಯಾಗುವುದಿಲ್ಲ.

(ಬ) ಮೊರಟೋರಿಯಂ ನೀಡಿದ 12 ತಿಂಗಳ ಅವಧಿಯಲ್ಲಿ ಬಡ್ಡಿಯನ್ನು ಆದಾಯವೆಂದು ಗುರುತಿಸಬಹುದೇ?

ಉತ್ತರ : ರಿಜರ್ವ್ ಬ್ಯಾಂಕಿನ ನಿರ್ದೇಶನದಂತೆ ಸಾಲದ ಖಾತೆ ಸ್ಟಾಂಡರ್ಡ್ ಇರುವವರೆಗೆ ಬಡ್ಡಿಯನ್ನು ಸಂಚಯ (Accrual) ಆಧಾರದ ಮೇಲೆ ಗುರುತಿಸಬಹುದು. ಆದ್ದರಿಂದ, ಮೊರಟೋರಿಯಂ ಅವಧಿಯಲ್ಲಿ ಬಡ್ಡಿಯನ್ನು ಆದಾಯವೆಂದು ಪರಿಗಣಿಸಬಹುದು.

ಸೇವಾ ವಲಯದ ಚಟುವಟಿಕೆಗಳಲ್ಲಿ ಹತ್ತೂವರೆ ವರ್ಷಗಳ ವೇಗದ ಬೆಳವಣಿಗೆ

ನವದೆಹಲಿ : ದೇಶದ ಸೇವಾ ವಲಯದ ಚಟುವಟಿಕೆಗಳು ಅಕ್ಟೋಬರ್ ತಿಂಗಳಿನಲ್ಲಿ ಕಳೆದ ಹತ್ತೂವರೆ ವರ್ಷಗಳ ಅತಿ ವೇಗದ ಬೆಳವಣಿಗೆ ಕಂಡಿವೆ ಎಂದು ಐಎಚ್‌ಎಸ್ ಮಾರ್ಕೆಟ್ ಸಂಸ್ಥೆ ಹೇಳಿದೆ.

ಬೇಡಿಕೆಯು ಸುಧಾರಿಸಿರುವುದರಿಂದ ವ್ಯಾಪಾರ ಚಟುವಟಿಕೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಅದು ಹೇಳಿದೆ. ಹಣದುಬ್ಬರದ ಆತಂಕದಿಂದಾಗಿ ವ್ಯಾಪಾರ ನಡೆಸುವ ವಿಶ್ವಾಸವು ಮಂದಗತಿಯಲ್ಲಿ ಇದ್ದರೂ ಹೊಸ ವ್ಯಾಪಾರಗಳಲ್ಲಿನ ಏರಿಕೆಯಿಂದಾಗಿ ಸೇವಾ ವಲಯದ ಚಟುವಟಿಕೆ ವೇಗ ಪಡೆದುಕೊಂಡಿದೆ. ಇದರಿಂದಾಗಿ ಹೆಚ್ಚಿನ ಉದ್ಯೋಗವು ಸೃಷ್ಟಿಯಾಗಿದೆ ಎಂದು ಸಂಸ್ಥೆ ಹೇಳಿದೆ.

ಸೇವಾ ವಲಯದ ಚಟುವಟಿಕೆಗಳನ್ನು ಸೂಚಿಸುವ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 55.2ರಷ್ಟು ಇದ್ದಿದ್ದು, ಅಕ್ಟೋಬರ್‌ನಲ್ಲಿ 58.4ಕ್ಕೆ ಏರಿಕೆ ಕಂಡಿದೆ ಎಂದು ಅದು ಹೇಳಿದೆ. ಸತತ ಮೂರನೇ ತಿಂಗಳಿನಲ್ಲಿಯೂ ಸೇವಾ ವಲಯದ ಚಟುವಟಿಕೆಗಳಲ್ಲಿ ಏರಿಕೆ ಕಂಡುಬಂದಿದೆ. ವೆಚ್ಚವು ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇಂಧನ ದರ, ಲೋಹಗಳು, ಸಾರಿಗೆ ವೆಚ್ಚದಲ್ಲಿ ಏರಿಕೆ ಆಗುತ್ತಿದೆ. ಹಣದುಬ್ಬರದ ಒತ್ತಡವು ಮುಂಬರುವ ವರ್ಷಗಳಲ್ಲಿ ಬೆಳವಣಿಗೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಸೇವಾ ವಲಯದ ಕಂಪನಿಗಳು ಆತಂಕ ವ್ಯಕ್ತಪಡಿಸಿವೆ. ಐತಿಹಾಸಿಕ ಮಟ್ಟದ ಬೆಳವಣಿಗೆ ಕಂಡಿದ್ದರೂ ವ್ಯಾಪಾರ ನಡೆಸುವುದಕ್ಕೆ ಸಂಬಂಧಿಸಿದ ವಿಶ್ವಾಸವು ಮಂದಗತಿಯಲ್ಲಿಯೇ ಇದೆ ಎಂದು ಐಎಚ್‌ಎಸ್ ಮಾರ್ಕೆಟ್‌ನ ಅರ್ಥಶಾಸ್ತ್ರದ ಸಹಾಯಕ ನಿರ್ದೇಶಕಿ ಪಾಲಿಯಾನಾ ಡಿ.ಲಿಮಾ ಹೇಳಿದ್ದಾರೆ.

ಕಂಪನಿಗಳು ಹೆಚ್ಚುವರಿ ಕೆಲಸಗಾರರನ್ನು ನೇಮಿಸಿಕೊಳ್ಳುವುದನ್ನು ಅಕ್ಟೋಬರ್‌ನಲ್ಲಿಯೂ ಮುಂದುವರಿಸಿವೆ. ಉದ್ಯೋಗ ಸೃಷ್ಟಿಯು ಮಧ್ಯಮ ಮಟ್ಟದಲ್ಲಿ ಇದ್ದರೂ ಸೆಪ್ಟೆಂಬರ್‌ನಿಂದ ಅದು ಚುರುಕು ಪಡೆದುಕೊಂಡಿದೆ. ಭಾರತದ ಸೇವೆಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯು ದುರ್ಬಲವಾಗಿದೆ ಎನ್ನುವುದನ್ನು ಈಚಿನ ಅಂಕಿ-ಅಂಶಗಳು ಸೂಚಿಸುತ್ತಿವೆ. ಅಕ್ಟೋಬರ್‌ನಲ್ಲಿ ಹೊಸ



ರಫ್ತು ವ್ಯಾಪಾರವು ಇಳಿಕೆ ಆಗಿದೆ. ಕೋವಿಡ್-19 ಸಾಂಕ್ರಾಮಿಕವು ಉಲ್ಟಾಗೊಂಡ ನಂತರ ಭಾರತದ ಸೇವೆಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆಯು ಇಳಿಮುಖ ಆಗಲಾರಂಭಿಸಿದೆ ಎಂದು ಸಂಸ್ಥೆಯು ಹೇಳಿದೆ.

ತಯಾರಿಕೆ ಮತ್ತು ಸೇವಾ ವಲಯದ ಒಟ್ಟಾರೆ ಬೆಳವಣಿಗೆಯನ್ನು ಸೂಚಿಸುವ ಕಂಪೋಸಿಟ್ ಪಿಎಂಐ ಔಟ್‌ಪುಟ್ ಇಂಡೆಕ್ಸ್ ಸೆಪ್ಟೆಂಬರ್‌ನಲ್ಲಿ 55.3ರಷ್ಟು ಇದ್ದಿದ್ದು ಅಕ್ಟೋಬರ್‌ನಲ್ಲಿ 58.7ಕ್ಕೆ ಏರಿಕೆ ಆಗಿದೆ. 2012ರ ಜನವರಿಯ ಬಳಿಕ ತಿಂಗಳೊಂದರ ಅತ್ಯಂತ ವೇಗದ ಬೆಳವಣಿಗೆ ಇದು. ಖಾಸಗಿ ವಲಯದಲ್ಲಿನ ಉದ್ಯೋಗವು ಸತತ ಎರಡನೇ ತಿಂಗಳಿನಲ್ಲಿಯೂ ಏರಿಕೆ ಆಗಿದೆ ಎನ್ನುವುದನ್ನು ಅಕ್ಟೋಬರ್ ತಿಂಗಳ ಅಂಕಿ-ಅಂಶ ಸೂಚಿಸುತ್ತಿದೆ.

ಆದರೆ ಸರಕು ಉತ್ಪಾದಕರಲ್ಲಿ ಆಗಿದ್ದ ಉದ್ಯೋಗ ಕಡಿತದೊಂದಿಗೆ ಭಾಗಶಃ ಸರಿದೂಗಿಸಲ್ಪಟ್ಟಿರುವುದರಿಂದ ಉದ್ಯೋಗ ಬೆಳವಣಿಗೆ ದರವು ಅಲ್ಪ ಮಟ್ಟದ್ದಾಗಿದೆ ಎಂದು ತಿಳಿಸಿದೆ.

ಸರಕುಗಳ ಉತ್ಪಾದಕರಲ್ಲಿ ಆಶಾವಾದ ಮರುಕಳಿಸುತ್ತಿದೆ. ಹೀಗಾಗಿ ಖಾಸಗಿ ವಲಯದ ಕಂಪನಿಗಳ ವ್ಯಾಪಾರ ನಡೆಸುವ ವಿಶ್ವಾಸವು ಅಕ್ಟೋಬರ್‌ನಲ್ಲಿ ಮತ್ತಷ್ಟು ಬಲಗೊಂಡಿದೆ ಎಂದು ಸಂಸ್ಥೆಯು ಹೇಳಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಇರಾಕ್ ಪ್ರಧಾನಿ ಮುಸ್ತಾಫಾ ಅಲ್-ಕದಮಿ ಅವರನ್ನು ಗುರಿಯನ್ನಾಗಿಸಿ ಅವರ ಮನೆಯ ಮೇಲೆ ಸ್ಫೋಟಕಗಳನ್ನು ಹೊತ್ತ ಡ್ರೋನ್ ಮೂಲಕ ದಾಳಿ ನಡೆಸಲಾಗಿದೆ, ದಾಳಿಯಲ್ಲಿ ಕದಮಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
- ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಯಿಂದ ಜನರ ಕಣ್ಣಿಗೆ ಸುಟ್ಟ ಗಾಯಗಳಾಗಿದ್ದು, ನೇತ್ರಾಲಯದಲ್ಲಿ 20 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 12 ಮಕ್ಕಳು ಹಾಗೂ 8 ಜನ ದೊಡ್ಡವರಿದ್ದಾರೆ.
- ಸಿಯೆರಾ ಲಿಯೋನ್ ರಾಜಧಾನಿ ಫ್ರೀಟೌನ್‌ನಲ್ಲಿ ಅಪಘಾತಕ್ಕೀಡಾದ ತೈಲ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ನೂರಾರು ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ ನೂರಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
- ಮೈಸೂರು ಕೇಂದ್ರ ಕಾರಾಗೃಹದಲ್ಲಿ ಅನಕ್ಷರಸ್ಥ 36 ಮಹಿಳೆಯರು, 407 ಪುರುಷರು ಸೇರಿದಂತೆ 441 ಕಾರಾಗೃಹ ವಾಸಿಗಳಿಗೆ ಕಲಿಕೆ

ಆರಂಭಿಸಲಾಗಿದೆ, ಅವರಿಗೆ ಸುಶಿಕ್ಷಿತ ಕೈದಿಗಳೇ ಮೇಷ್ಟ್ರುಗಳಾಗಿ ಪಾಠ ಮಾಡುತ್ತಿದ್ದಾರೆ.

- ಈ ಹಿಂದೆ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇದರ ಅನ್ವಯ ಪ್ರತಿ ವರ್ಷ ಶೇ.15 ರಿಂದ 25ರಷ್ಟು ಶುಲ್ಕ ಹೆಚ್ಚಳಕ್ಕೆ ಅವಕಾಶ ಕಲ್ಪಿಸಲಾಗಿದೆ.
- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 65 ವರ್ಷಕ್ಕೆ ನಿಗದಿಯಾಗಿದೆ ಆದರೆ, ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಸೀಮಿತ ಮಾಡಲಾಗಿದೆ.
- ದೇಶದ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯದ ಮಟ್ಟ ಅಪಾಯಕಾರಿಯಾಗಿ ಹೆಚ್ಚಾಗುತ್ತಿರುವಂತೆಯೇ, ಅದರ ನಿಯಂತ್ರಣಕ್ಕೆ ಗಣನೀಯ ಪ್ರಮಾಣದಲ್ಲಿ ಕೇಂದ್ರ ಸರ್ಕಾರ ಖರ್ಚು ಮಾಡುತ್ತಿರುವುದನ್ನು ಸರ್ಕಾರ ಮಾಹಿತಿ ನೀಡಿದೆ. ಆದರೆ, ಅದಲ್ಲವೂ ಶೂನ್ಯದಂತೆ ಗೋಚರಿಸುತ್ತಿದೆ.

ಹಿ ದು ಗ ರ ಅ ನಿ ಸಿ ಕೆ . . .



ಮೆಚ್ಚತಕ್ಕ ವಿಷಯವಾಗಿದೆ : ಕಳೆದ ಆರ್ಥಿಕ ವರ್ಷದಲ್ಲಿ ಕೊವಿಡ್ ಪರಿಸ್ಥಿತಿಯಲ್ಲಿಯೂ ನಮ್ಮ ಅನೇಕ ಸಹಕಾರ ಬ್ಯಾಂಕುಗಳು ಯಶಸ್ವಿಯಾಗಿ ಸಾಲ ವಸೂಲಾತಿ ನಡೆಸಿದ್ದು, ಉತ್ತಮ ಲಾಭವನ್ನು ಗಳಿಸಿರುವುದು ಮಾತ್ರವಲ್ಲ ಸದಸ್ಯರಿಗೆ ಷೇರು ಲಾಭಾಂಶವನ್ನೂ ವಿತರಿಸಿರುವುದು ಮೆಚ್ಚತಕ್ಕ ವಿಷಯವಾಗಿದೆ. ಇದಕ್ಕೆ ಕಾರಣ, ಬ್ಯಾಂಕಿಂಗ್ ಸೇವೆಯು ಎಲ್ಲಾ ವರ್ಗದ ಜನರಿಗೂ ಸುಲಭವಾಗಿ ಸಿಗುವಂತಾಗಿರುವುದು ಹಾಗೂ ಸದಸ್ಯರ ನಂಬಿಕೆ ವಿಶ್ವಾಸ ಗಳಿಸಿರುವುದೇ ಆಗಿದೆ.

► ಭಾರತಿ ಕುಮಾರ್ ಎಲ್., ತುಮಕೂರು

ಮೃದು ಧೋರಣೆಯೇ ಕಾರಣ : ಕೇಂದ್ರ ಸರ್ಕಾರ ಶಕ್ತಿಕಾಂತ್ ದಾಸ್ ಅವರನ್ನು ರಿಸರ್ವ್ ಬ್ಯಾಂಕಿನ ಗವರ್ನರ್‌ನಾಗಿ ಮತ್ತು ಮೂರು ವರ್ಷಗಳ ಕಾಲ ವಿಸ್ತರಿಸಿ ಮರು ನೇಮಕ ಮಾಡಿದೆ. ಈ ಹಿಂದಿನ ಗವರ್ನರ್‌ಗಳು, ಉಪ ಗವರ್ನರ್‌ಗಳು, ಆರ್ಥಿಕ ಸಲಹೆಗಾರರು ತಮ್ಮ ಅವಧಿಗೆ ಮುನ್ನವೇ ರಾಜೀನಾಮೆ ನೀಡಿ ನಿರ್ಗಮಿಸಿರುವ ಹಿನ್ನೆಲೆಯಲ್ಲಿ ಶಕ್ತಿಕಾಂತ್ ದಾಸ್ ಮರು ನೇಮಕ ಕೇಂದ್ರ ಸರ್ಕಾರದೊಂದಿಗಿನ ಅವರ ಮೃದು ಧೋರಣೆಯೇ ಕಾರಣ ಎನ್ನಬಹುದಾಗಿದೆ.

► ಮನೋಹರ್ ಆಚಾರ್ಯ, ಮಂಗಳೂರು

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.